

ಮಾಹಿತಿ ಹಕ್ಕು ಕಾಯ್ದೆ 2005ರ ಸೆಕ್ಷನ್  
4(1)(ಬಿ) ಅಡಿಯಲ್ಲಿ ಮುಖ್ಯ ಅಭಿಯಂತರರು  
[ದಕ್ಷಿಣ ವಲಯ] ರವರ ಕಛೇರಿಯ

ಮಾಹಿತಿಗಳು

*Shobha*  
ವ್ಯವಸ್ಥಾಪಕರು  
ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಕ್ಟೋಬರ್ 2005ರ  
ಅನ್ವಯ ನಡವಿ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ)  
ಕಛೇರಿಯಿಂದ ನೀಡಲಾಗಿದೆ.

## Section 4(1)(b)(i)- Organisational structure, aims and functions


Sl. no	Name of the Organisation	Address	Aims	Functions
1	ಮುಖ್ಯ ಅಭಿಯಂತರರು (ದಕ್ಷಿಣ)	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011		<p>ಮುಖ್ಯ ಅಭಿಯಂತರರು(ದಕ್ಷಿಣ) ವಲಯ ಕಛೇರಿ, ಬೃಹತ್ ಬೆಂಗಳೂರು ಮಹಾನಗರ ವಲಯ ಮಟ್ಟದ ಕಾಮಗಾರಿಗಳ ಮುಖ್ಯ ವಿಭಾಗವಾಗಿರುತ್ತದೆ. ಈ ಕಛೇರಿಯ ಅಧೀನದಲ್ಲಿ 07 ವಿಭಾಗಗಳು ಅಂದರೆ ಕಾರ್ಯಪಾಲಕ ಅಭಿಯಂತರರು (ಬಸವನಗುಡಿ), ಕಾರ್ಯಪಾಲಕ ಅಭಿಯಂತರರು (ಬಿ.ಟಿ.ಎಂ.ಲೇಔಟ್), ಕಾರ್ಯಪಾಲಕ ಅಭಿಯಂತರರು (ಚಿಕ್ಕಪೇಟೆ), ಕಾರ್ಯಪಾಲಕ ಅಭಿಯಂತರರು (ಜಯನಗರ), ಕಾರ್ಯಪಾಲಕ ಅಭಿಯಂತರರು (ಪದ್ಮನಾಭನಗರ), ಕಾರ್ಯಪಾಲಕ ಅಭಿಯಂತರರು (ವಿಜಯನಗರ), &amp; ಕಾರ್ಯಪಾಲಕ ಅಭಿಯಂತರರು (ಯೋಜನೆ-ದಕ್ಷಿಣ) ಇವುಗಳೊಂದಿಗೆ 12 ಸಹಾಯಕ ಕಾರ್ಯಪಾಲಕ ಅಭಿಯಂತರರು ಉಪ ವಿಭಾಗಗಳು ಸಹ ಕಾರ್ಯನಿರ್ವಹಿಸುತ್ತಿರುತ್ತಾರೆ.</p> <p>ವಲಯ ಮಟ್ಟದಲ್ಲಿ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಹಾಗೂ ಸಹಾಯಕ/ಕಿರಿಯ ಅಭಿಯಂತರರುಗಳು ನಿರ್ವಹಣೆ ಮಾಡುವ ವಲಯ ಮಟ್ಟದ ಸಿವಿಲ್ ಹಾಗೂ ಯೋಜನೆ ಕಾಮಗಾರಿಗಳ ಮೇಲುಸ್ತುವಾರಿ ಮಾಡುವುದು.</p> <p>ದಕ್ಷಿಣ ವಲಯದಲ್ಲಿ ಮುಖ್ಯ ಅಭಿಯಂತರರು ರೂ.50.00 ಲಕ್ಷಗಳವರೆಗಿನ ಟೆಂಡರ್ ಮಂಜೂರಾತಿ ನೀಡುವುದು.</p> <p>ಕಾರ್ಯಪಾಲಕ ಅಭಿಯಂತರರು ಸಿವಿಲ್ ಹಾಗೂ ಯೋಜನೆ ಕಾಮಗಾರಿಗಳ ರೂ.10.00 ಲಕ್ಷಗಳವರೆಗಿನ ಅಂದಾಜು ಪಟ್ಟಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವುದು.</p>

ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ಸದರಿ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಯಿಂದ ನೀಡಲಾಗಿದೆ.

## Section 4(1)(b)(ii)- Powers and duties of officers and employees

Sl. no	Designation of the official / employee	Duties allotted	Powers
1	ಮುಖ್ಯ ಅಭಿಯಂತರರು (ದಕ್ಷಿಣ)	ಮುಖ್ಯ ಅಭಿಯಂತರರು (ದಕ್ಷಿಣ) ರವರು ದಕ್ಷಿಣ ವಲಯದ ಕಾಮಗಾರಿ ಇಲಾಖೆಗೆ ಮೇಲಾಧಿಕಾರಿಯಾಗಿರುತ್ತಾರೆ. ಕಾಮಗಾರಿಗಳನ್ನು ಪರಿಶೀಲಿಸುವುದು ಹಾಗೂ ತಮ್ಮ ಕೆಳಗಿನ ಅಧಿಕಾರಿಗಳಿಗೆ ಕಾಮಗಾರಿಗಳ ಗುಣಮಟ್ಟ ಮತ್ತು ತಾಂತ್ರಿಕ ವಿಷಯಗಳ ಬಗ್ಗೆ ಸೂಚನೆಗಳನ್ನು ನೀಡುವುದು.	<ol style="list-style-type: none"> <li>1) ರೂ.10.00 ರಿಂದ 50.00 ಲಕ್ಷಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವುದು.</li> <li>2) ರೂ.100.00 ಲಕ್ಷಗಳ ಮೇಲ್ಪಟ್ಟು ಕಾಮಗಾರಿಗಳಿಗೆ ತಾಂತ್ರಿಕ ಮಂಜೂರಾತಿ ನೀಡುವುದು.</li> <li>3) ರಾಜ್ಯ ಸರ್ಕಾರದ ಅನುದಾನದ ಕಾಮಗಾರಿಗಳಿಗೆ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುವುದು.</li> <li>4) ವಸತಿ ಕಟ್ಟಡಗಳ ಮಂಜೂರಾತಿ ಕಮಿಟಿಯ ಸದಸ್ಯರಾಗಿ ಕಾರ್ಯನಿರ್ವಹಿಸುವುದು.</li> </ol>

  
ವ್ಯವಸ್ಥಾಪಕರು

ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ



ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ನದರಿ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ)  
ಕಛೇರಿಲಿಖಿತವಾಗಿ ನೀಡಲಾಗಿದೆ.



2	ಕಾರ್ಯಪಾಲಕ ಅಭಿಯಂತರರು	<p>ಎರಡು ಅಥವಾ ಮೂರು ಉಪ ವಿಭಾಗಗಳಿಗೆ ಒಬ್ಬರಂತೆ ಮೇಲ್ವಿಚಾರಣಾ ನಿಯಂತ್ರಕರಾಗಿರುತ್ತಾರೆ. ರೂ.10.00 ಲಕ್ಷಗಳವರೆಗಿನ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮತ್ತು ತಾಂತ್ರಿಕ ಮಂಜೂರಾತಿ ನೀಡುವುದು. ಕಾಮಗಾರಿ ಬಿಲ್ಲುಗಳಿಗೆ ಚೆಕ್‌ಮೆಜರ್‌ಮೆಂಟ್ ಮಾಡುವ ಅಧಿಕಾರ. ವಿಭಾಗ ವ್ಯಾಪ್ತಿಯಲ್ಲಿ ಸಿವಿಲ್ ಕಾಮಗಾರಿಗಳನ್ನು ಮಾನ್ಯ ಮುಖ್ಯ ಆಯುಕ್ತರು ನಿಗದಿಪಡಿಸಿರುವ ಮಾರ್ಗ ಸೂಚಿಯಂತೆ ಕೈಗೊಂಡು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದು ಹಾಗೂ ಸಾರ್ವಜನಿಕರ ದೂರುಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಜರುಗಿಸುವುದು ಹಾಗೂ ಮಾಹಿತಿ ಹಕ್ಕು ಕಾಯ್ದೆ 2005ರ ಅರ್ಜಿಗಳ ಸಾರ್ವಜನಿಕ ಮಾಹಿತಿ ಅಧಿಕಾರಿ. ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣಮಾಡಿರುವ ಕಟ್ಟಡಗಳಿಗೆ ಕೆಎಂಸಿ ಕಾಯ್ದೆ 1976 ರ ಕಲಂ 462 ಆದೇಶ ಹೊರಡಿಸಿ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಮೇಲಾಧಿಕಾರಿಗಳಿಗೆ ಮಂಡಿಸುವುದು. ಹಾಗೂ ವಿಭಾಗೀಯ ಕಛೇರಿಯ ಲೆಕ್ಕ ಶಾಖೆಗೆ ಲೆಕ್ಕಾಧೀಕ್ಷಕರೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಆದ್ಯತೆ ಮೇರೆಗೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು / ಚೆಕ್ ವಿತರಿಸಲು ಕ್ರಮಕೈಗೊಳ್ಳುವುದು. ವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದನೀಡದಂತೆ ಕಾರ್ಯ ನಿರ್ವಹಿಸುವುದು ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>	
---	---------------------	---	--

*Chauhan*  
ವ್ಯವಸ್ಥಾಪಕರು

ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ


*Handwritten signature*

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ಸದರಿ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಯಿಂದ ನೀಡಲಾಗಿದೆ.

4	ಅಧೀಕ್ಷಕ ಅಭಿಯಂತರರು	<p>ಮುಖ್ಯ ಅಭಿಯಂತರರು (ದಕ್ಷಿಣ) ವಲಯರವರ ಅಧೀನದಲ್ಲಿ ಸಿವಿಲ್ ಮತ್ತು ಯೋಜನೆ ಕಾಮಗಾರಿಗಳ ಮೇಲುಸ್ತುವಾರಿ ಮಾಡುವುದು. ಮಾನ್ಯ ಮುಖ್ಯ ಆಯುಕ್ತರ ಆದೇಶದಂತೆ ರೂ.20.00 ರಿಂದ ರೂ.100.00 ಲಕ್ಷಗಳವರೆಗಿನ ಕಾಮಗಾರಿಗಳ ಅಂದಾಜು ಪಟ್ಟಿಗಳಿಗೆ ತಾಂತ್ರಿಕ ಮಂಜೂರಾತಿ ಹಾಗೂ ಡಿ.ಟಿ.ಎಸ್. ಅನುಮೋದನೆ ನೀಡುವುದು. ಆಗಿಂದಾಗ್ಗೆ ಮಾನ್ಯ ಮುಖ್ಯ ಆಯುಕ್ತರು ನೀಡುವ ಆದೇಶಗಳನ್ವಯ ಕಾರ್ಯನಿರ್ವಹಿಸುವುದು ಹಾಗೂ ಮುಖ್ಯ ಅಭಿಯಂತರರು ರವರು ಆಗಿಂದಾಗ್ಗೆ ಸೂಚಿಸುವ ಕೆಲಸ ಕಾರ್ಯಗಳನ್ನು ನಿರ್ವಹಿಸುವುದು.</p>	<p>ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಮತ್ತು ಸಂಸ್ಕರಣೆ ಕಾರ್ಯವನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು [ಘ.ತ್ಯಾ.ನಿ] ರವರುಗಳ ಮೇಲುಸ್ತುವಾರಿಯಲ್ಲಿ ನಿರ್ವಹಿಸುವ ಕಾರ್ಯ ನಿರ್ವಹಿಸುವುದು.</p>
5	ಸಹಾಯಕ ಕಾರ್ಯಪಾಲಕ ಅಭಿಯಂತರರು	<p>ವಿಂಗಡಿಸಿದ್ದು, ಒಂದೊಂದು ಉಪವಿಭಾಗಕ್ಕೆ ಒಬ್ಬರಂತೆ ಸಹಾಯಕ ಕಾರ್ಯನಿರ್ವಹಕ ಅಭಿಯಂತರರನ್ನು ನೇಮಿಸಲಾಗಿರುತ್ತದೆ. ಹಂಚಿಕೆ ಮಾಡಿರುವ ವಾರ್ಡ್‌ಗಳಿಗೆ ಸಂಬಂಧಿಸಿದಂತೆ, ಮಾನ್ಯ ಮುಖ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳನ್ನು ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ಸಂಬಂಧಿಸಿದ ವಿವರಗಳನ್ನು ಒದಗಿಸುವುದು ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಸಾರ್ವಜನಿಕರು ಸಲ್ಲಿಸಿರುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು, ನಕ್ಷೆ ಮಂಜೂರಾತಿ ಹಾಗೂ ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳಪರಿಶೀಲನೆಯ ನಂತರ ಮಾನ್ಯ ಆಯುಕ್ತರು ನಿಗದಿಪಡಿಸಿರುವ</p>	<p> ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ</p> <p></p> <p>ಮಾಹಿತಿ ಹಕ್ಕು ಅಧಿನಿಯಮ 2005ರ ಅನ್ವಯ ನದಲಿ ಪ್ರತಿಯನ್ನು ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿಯಿಂದ ನೀಡಲಾಗಿದೆ.</p>

	<p>ಅಧಿಕಾರದಂತೆ ಅನುಮತಿ ನೀಡುವುದು. ಸಂಬಂಧಪಟ್ಟ ಸಿವಿಲ್ ಕಾಮಗಾರಿಗಳ ಉಸ್ತುವಾರಿ ಮಾಡುವುದು. ಚೆಕ್‌ಮೆಜರ್‌ಮೆಂಟ್ ಮಾಡುವುದು, ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಕಾಮಗಾರಿಗಳಿಗೆ ಆಸ್ಪಂದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>	
6	<p>ತಾಂತ್ರಿಕ ಸಹಾಯಕರು</p> <p>ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿಯಲ್ಲಿ ಕಾರ್ಯಪಾಲಕ ಅಭಿಯಂತರರು (ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿ.ಟಿ.ಎಂ.ಲೇಔಟ್, ಜಯನಗರ, ಚಿಕ್ಕಪೇಟೆ, ಯೋಜನೆ-ದಕ್ಷಿಣ ರವರ ಕಛೇರಿಗಳಿಂದ ಮಂಡಿಸಲಾಗುವ ಅಂದಾಜು ಪಟ್ಟಿಗಳು, ಟೆಂಡರ್ ಪ್ರಸ್ತಾವನೆಗಳು ಹಾಗೂ ಇತರೆ ತಾಂತ್ರಿಕ ವಿಶ್ಲೇಷಣೆಗಳನ್ನೊಳಗೊಂಡ ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಮಂಡಿಸುವುದು ಹಾಗೂ ಸ್ವೀಕೃತವಾದ ಕಡತಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವುದು ಅಂದಾಜು ಪಟ್ಟಿಗಳ ಅನುಮೋದನೆ ಹಾಗೂ ಟೆಂಡರ್ ಪ್ರಸ್ತಾವನೆಗಳಿಗೆ ನೀಡಿರುವ ಅನುಮೋದನೆ ಕೆಲಸ ಕಾರ್ಯಗಳ ಪ್ರಗತಿಯ ಬಗ್ಗೆ ವಿವರಗಳನ್ನು ಕೂಡ್ರಿಕರಿಸಿ ಫೋಸ್ಡಾರ್‌ಗಳೊಂದಿಗೆ ಮಾಸಿಕ ವರದಿ ತಯಾರಿಸುವುದು ಹಾಗೂ ಮೇಲಾಧಿಕಾರಿಗಳು ಕೋರುವಂತೆ ಮಾಹಿತಿಗಳನ್ನು ಒದಗಿಸುವುದು ಹಾಗೂ ಮುಖ್ಯ ಅಭಿಯಂತರರು (ದ) ರವರ ಕಛೇರಿಯಲ್ಲಿ ಸೂಕ್ತ ರೀತಿಯಲ್ಲಿ ನಿರ್ವಹಣೆಯನ್ನು ಮಾಡಿಕೊಂಡು ಹೋಗುವುದು.</p> <p>ಈ ಕಛೇರಿಗೆ ಸಂಬಂಧಿಸಿದ ವಿಧಾನ ಸಭೆ / ವಿಧಾನ ಪರಿಷತ್ ಸದಸ್ಯರು ಕೇಳುವ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ</p>	<p><i>Signature</i> ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ</p> <p>ಮಾಹಿತಿ ಹಕ್ಕು ಅಧಿನಿಯಮ 2005ರ ಅನ್ವಯ ಸದರಿ ಪ್ರತಿಯನ್ನು ಮುಖ್ಯ ಅಭಿಯಂತರರು (ದಕ್ಷಿಣ) ಕಛೇರಿಯಿಂದ ನೀಡಲಾಗಿದೆ.</p>

	<p>ವಿವರಗಳನ್ನು ಪಡೆದು ಕ್ರೋಢೀಕರಿಸಿ ಸಕಾಲದಲ್ಲಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಮುಖ್ಯ ಅಭಿಯಂತರರು (ದಕ್ಷಿಣ) ರವರ ನಿರ್ದೇಶನಗಳಂತೆ ಕೆಲಸ ನಿರ್ವಹಿಸುವುದು ಹಾಗೂ ಈ ಕಛೇರಿ ಬಟವಾಡೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುವುದು.</p>	
<p>ವ್ಯವಸ್ಥಾಪಕರು</p>	<p>ಮುಖ್ಯ ಅಭಿಯಂತರರ (ದಕ್ಷಿಣ) ರವರ ಕಛೇರಿಗೆ ಸಂಬಂಧಿಸಿದಂತೆ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುವುದು. ಅದರಂತೆ ಮಾಹಿತಿ ಹಕ್ಕು ಕಾಯ್ದೆ ಅಧಿನಿಯಮ 2005ರ ಅಡಿಯಲ್ಲಿ ಅರ್ಜಿಗಳನ್ನು ಕ್ರೋಢೀಕರಿಸಿ ಅರ್ಜಿದಾರರು ಕೋರಿರುವ ಮಾಹಿತಿಗಳೊಂದಿಗೆ ಹಿಂಬರಹ ನೀಡುವುದು. ಇದಕ್ಕೆ ಸಂಬಂಧಿಸಿದಂತೆ ಮೇಲ್ಮನವಿಯ ವಿಚಾರಣಾ ಸಭೆ ವ್ಯವಸ್ಥಿತಗೊಳಿಸುವುದು ಮತ್ತು ಸಂಪೂರ್ಣ ದಾಖಲೆಗಳನ್ನು ನಿರ್ವಹಿಸುವುದು. ಕಛೇರಿ ನೌಕರರ ಹಾಜರಾತಿ ರಜೆ, ಅರ್ಜಿಗಳ ದಾಖಲಾತಿ ಪ್ರಸ್ತುತ, ತಡ ಹಾಜರಾತಿ ಪುಸ್ತಕ, ಚಲನವಲನ ಪ್ರಸ್ತುತ ಹಾಗೂ ಲೆಕ್ಕ ಪರಿಶೋಧನಾ ಸಂಬಂಧಪಟ್ಟ ಕಡತಗಳನ್ನು ಪರಿಶೀಲನಾ ಸಮಯದಲ್ಲಿ ಒದಗಿಸಿ ವರದಿ ಮಂಡಿಸುವ ಕಾರ್ಯನಿರ್ವಹಿಸುವುದು.</p> <p>ಈ ಕಛೇರಿಯಲ್ಲಿ ಕಾರ್ಯಪಾಲಕ ಅಭಿಯಂತರರು (ವಿಜಯನಗರ, ಬಸವನಗುಡಿ, ಪದ್ಮನಾಭನಗರ, ಬಿ.ಟಿ.ಎಂ.ಲೇಔಟ್, ಜಯನಗರ, ಚಿಕ್ಕಪೇಟೆ, ಯೋಜನೆ-ದಕ್ಷಿಣ, ವಿದ್ಯುತ್-ದಕ್ಷಿಣ ರವರ ಕಛೇರಿಗಳಿಂದ ಮಂಡಿಸಲಾಗುವ ಸೇವಾ ಪುಸ್ತಕಗಳನ್ನು ಪರಿಶೀಲಿಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ಸಲ್ಲಿಸುವುದು. ಕಛೇರಿಯ ಅಧಿಕಾರಿ/ ಸಿಬ್ಬಂದಿಗಳ ವೇತನವನ್ನು ಪರಿಶೀಲಿಸುವುದು. ಈ ಕಛೇರಿಯಲ್ಲಿ ಜಾಬ್ ಕೋಡ್ ನೀಡಲು ಆನ್‌ಲೈನ್‌ನಲ್ಲಿ ಬರುವ ಕಡತವನ್ನು ಪರಿಶೀಲಿಸಿ ಮಂಡಿಸುವುದು</p>	<p style="text-align: center;"><i>(Signature)</i> ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ</p> <p style="text-align: center;">ಮಾಹಿತಿ ಹಕ್ಕು ಅಧಿನಿಯಮ 2005ರ ಅನ್ವಯ ನೆರವಿ ಪ್ರತಿಯನ್ನು ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿಗೆ ಮಂಡಿಸಲಾಗಿದೆ.</p>

		<p>ಹಾಗೂ ಮುಖ್ಯ ಅಭಿಯಂತರರ (ದಕ್ಷಿಣ) ರವರ ಕಛೇರಿಯ ಸಂಪೂರ್ಣ ಆಡಳಿತ ಉಸ್ತುವಾರಿಯನ್ನು ನೋಡಿಕೊಳ್ಳುವುದು ಹಾಗೂ ಮುಖ್ಯ ಅಭಿಯಂತರರ ಆದೇಶಗಳಂತೆ ಕಾರ್ಯನಿರ್ವಹಿಸುವುದು.</p>	
7	<p>ಪ್ರಥಮ ದರ್ಜೆ ಸಹಾಯಕರು</p>	<p>ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿಯಲ್ಲಿ ಕಾರ್ಯಪಾಲಕ ಅಭಿಯಂತರರು ವಿಜಯನಗರ, ಬಸವನಗುಡಿ, ಚಿಕ್ಕಪೇಟೆ &amp; ಬಿ.ಟಿ.ಎಂ.ಲೇಔಟ್, ಜಯನಗರ, ಪದ್ಮನಾಭನಗರ &amp; ವಿದ್ಯುತ್ (ದ), ಯೋಜನೆ (ದ), ರವರ ಕಛೇರಿಗಳಿಂದ ಮಂಡಿಸಲಾಗುವ ಸೇವಾ ಪುಸ್ತಕಗಳನ್ನು ಪರಿಶೀಲಿಸಿ ವ್ಯವಸ್ಥಾಪಕರ ಅವಗಾಹನೆಗೆ ಸಲ್ಲಿಸುವುದು. ಸಾರ್ವಜನಿಕರಿಂದ ಬರುವ ದೂರುಗಳು, ಹೆಚ್.ಆರ್.ಸಿ. ಸಂಬಂಧ ಪಟ್ಟ ಕಡತ ಕಾನೂನು ಸಲಹೆಗಾರರಿಂದ ಬರುವ ಹಾಗೂ ಇತರೆ ಕಛೇರಿಗಳಿಂದ ಬರುವ ಎಲ್ಲಾ ಕಡತಗಳನ್ನು ಸ್ವೀಕರಿಸುವುದು ಮತ್ತು ವಿಲೇವಾರಿ ಮಾಡುವುದು. ಈ ಕಛೇರಿಯಲ್ಲಿ ವೇತನವನ್ನು ನಿಗದಿತ ಸಮಯದಲ್ಲಿ ತಯಾರಿಸುವುದು ಹಾಗೂ ಸೇವಾ ಪುಸ್ತಕಗಳನ್ನು ಪರಿಶೀಲಿಸಿ ನಿರ್ವಹಿಸುವುದು. ಲೋಕಾಯುಕ್ತ ಹಾಗೂ ಆರ್.ಟಿ.ಎ. ನ್ನು ಸ್ವೀಕರಿಸಿ, ವ್ಯವಸ್ಥಾಪಕರಿಗೆ ನೀಡುವುದು. ತಮ್ಮ ವಿಭಾಗಗಳಿಗೆ ಸಂಬಂಧ ಪಟ್ಟ ಸೇವಾ ಪುಸ್ತಕಗಳನ್ನು ಪರಿಶೀಲಿಸಿ, ವ್ಯವಸ್ಥಾಪಕರ ಅವಗಾಹನೆಗೆ ಮಂಡಿಸುವುದರೊಂದಿಗೆ ಮುಖ್ಯ ಅಭಿಯಂತರರು (ದಕ್ಷಿಣ), ತಾಂತ್ರಿಕ ಸಹಾಯಕರು (ದ), ಸಹಾಯಕ ಅಭಿಯಂತರರು ಮತ್ತು ವ್ಯವಸ್ಥಾಪಕರ ರವರ ನಿರ್ದೇಶನಗಳಂತೆ ಕೆಲಸ ನಿರ್ವಹಿಸುವುದು.</p>	<p style="text-align: center;">   <b>ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ</b>  <b>ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ</b> </p> <p style="text-align: right;"> <b>ಮಾಹಿತಿ ಹಕ್ಕು ಅಧಿನಿಯಮ 2005ರ</b>  <b>ಅನ್ವಯ ಸದರಿ ಪ್ರತಿಯನ್ನು</b>  <b>ಮುಖ್ಯ ಅಭಿಯಂತರರು (ದಕ್ಷಿಣ) ರವರ</b>  <b>ಕಛೇರಿಲಿಖಿತವಾಗಿ ನೀಡಲಾಗಿದೆ.</b> </p>



8	ದ್ವಿತೀಯ ದರ್ಜೆ ಸಹಾಯಕರು	ಖಾಲಿ ಇರುತ್ತದೆ.	
9	ನಾಲ್ಕನೇ ದರ್ಜೆ ನೌಕರರು	ಮುಖ್ಯ ಅಭಿಯಂತರರು (ದ) ರವರ ಕೊಠಡಿಯಲ್ಲಿ ಕಾರ್ಯನಿರ್ವಹಿಸುವುದು, ಇವರ ಸೇವೆಯನ್ನು ಸಾಯಂಕಾಲ ಮುಖ್ಯ ಅಭಿಯಂತರರು (ದ) ರವರು ಕಛೇರಿಯಲ್ಲಿರುವವರೆವಿಗೂ ಕಾರ್ಯನಿರ್ವಹಿಸುವುದು ಹಾಗೂ ಕಛೇರಿಯಲ್ಲಿ ಅಧಿಕಾರಿ/ ನೌಕರರು ಸೂಚಿಸುವ ಕೆಲಸ ಕಾರ್ಯಗಳನ್ನು ಆಗ್ನಿದಾಂಗೆ ನಿರ್ವಹಿಸುವುದು.	
10	ಟಪಾಲು ರವಾನೆಗಾರರು	ಮುಖ್ಯ ಅಭಿಯಂತರರು (ದ) ರವರ ಕಛೇರಿಗೆ ಸಂಬಂಧಪಟ್ಟ ಟಪಾಲುಗಳ ವಿಲೇವಾರಿ ಮಾಡುವುದು.	

*Shankar*  
ವ್ಯವಸ್ಥಾಪಕರು


ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

*SR*

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ಸರಳ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಂಬಂದ ನೀಡಲಾಗಿದೆ.

**Section 4(1)(b)(iii)- Procedure followed in decision-making process**

Activity	Description	Decision-making process/time limit for taking decision/ channels of supervision and accountability	Designation of final decision authority
<p>ಕೆಎಂಸಿ ಕಾಯ್ದೆ 1976ರ ಅನ್ವಯ ಮತ್ತು ಮಾನ್ಯ ಮುಖ್ಯ ಆಯುಕ್ತರು ರವರು ನೀಡುವ ಸೂಚನೆ ಮತ್ತು ಆದೇಶದಂತೆ ಕಾರ್ಯನಿರ್ವಹಿಸುವುದು.</p>	<p>ಕೆಎಂಸಿ ಕಾಯ್ದೆ 1976ರ ಅನ್ವಯ ಮತ್ತು ಮಾನ್ಯ ಮುಖ್ಯ ಆಯುಕ್ತರು ರವರು ನೀಡುವ ಸೂಚನೆ ಮತ್ತು ಆದೇಶದಂತೆ ಕಾರ್ಯನಿರ್ವಹಿಸುವುದು.</p>	<p>ಕೆಎಂಸಿ ಕಾಯ್ದೆ 1976ರ ಅನ್ವಯ ಮತ್ತು ಮಾನ್ಯ ಮುಖ್ಯ ಆಯುಕ್ತರು ರವರು ನೀಡುವ ಸೂಚನೆ ಮತ್ತು ಆದೇಶದಂತೆ ಕಾರ್ಯನಿರ್ವಹಿಸುವುದು.</p>	<p>ವಲಯ ಜಂಟಿ ಆಯುಕ್ತರು (ದಕ್ಷಿಣ)</p>

  
 ಮುಖ್ಯ ಅಭಿಯಂತರು (ದಕ್ಷಿಣ) ರವರ ಕಛೇರಿ  
 ಬ್ಲಾಕ್ ಬೆಂಗಳೂರು ಮಹಾನಗರ ಪಾಲಿಕೆ



ಮಾಹಿತಿ ಹಕ್ಕು ಅಧಿನಿಯಮ 2005ರ  
 ಅನ್ವಯ ಸದರಿ ಪ್ರತಿಯನ್ನು  
 ಮುಖ್ಯ ಅಭಿಯಂತರು (ದಕ್ಷಿಣ) ರವರ  
 ಕಛೇರಿಬಂದ ನೀಡಲಾಗಿದೆ.

## Section 4(1)(b)(iv)- Norms set for the discharge of functions

Sl. no	Function/service	Norms/standards of performance set	Time-frame	Reference document prescribing the norms (citizens charter, service charter, etc)
1	ನಿಗದಿ ಪಡಿಸಿರುವ ಮಾನ ದಂಡಗಳು ಹಾಗೂ ಮಾನ್ಯ ಮುಖ್ಯ ಅಯುಕ್ತರು ರವರು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸಿ ಕ್ರಮ ವಹಿಸಲಾಗುವುದು.	-	ಬೆಳಿಗ್ಗೆ 10.00 ರಿಂದ ಸಂಜೆ 5.30 ರವರೆಗೆ	ನಿಗದಿ ಪಡಿಸಿರುವ ಮಾನ ದಂಡಗಳು ಹಾಗೂ ಮಾನ್ಯ ಮುಖ್ಯ ಅಯುಕ್ತರು ರವರು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸಿ ಕ್ರಮ ವಹಿಸಲಾಗುವುದು.

## Section 4(1)(b)(v)- Rules, regulations, instructions, manuals and records held/used


Sl.no	List of Acts, rules, regulations, instructions, manuals	List of Act, rules, etc
1	ಕೆಎಂಸಿ ಕಾಯ್ದೆ 1976ರ ಅನ್ವಯ ಮತ್ತು ಮಾನ್ಯ ಮುಖ್ಯ ಅಯುಕ್ತರು ರವರು ನೀಡುವ ಸೂಚನೆಗಳು	ಕೆಎಂಸಿ ಕಾಯ್ದೆ ಪುಸ್ತಕವು ಸರ್ಕಾರಿ ಮುದ್ರಣಾಲಯದಲ್ಲಿ ಮತ್ತು ಸಾರ್ವಜನಿಕ ಪುಸ್ತಕ ಮಳಿಗೆಗಳಲ್ಲಿ ಲಭ್ಯವಿರುತ್ತದೆ

  
 ಮುಖ್ಯ ಅಭಿಯಂತರು (ದಕ್ಷಿಣ) ರವರ ಕಛೇರಿ  
 ಜೈಹತ್ ಬೆಂಗಳೂರು ಮಹಾನಗರ ಪಾಲಿಕೆ  


ಮಾಹಿತಿ ಹಕ್ಕು ಅಧಿನಿಯಮ 2005ರ  
 ಅನ್ವಯ ನದಲಿ ಪ್ರತಿಯನ್ನು  
 ಮುಖ್ಯ ಅಭಿಯಂತರು (ದಕ್ಷಿಣ) ರವರಿಗೆ  
 ಕಛೇರಿಯಿಂದ ನೀಡಲಾಗಿದೆ.

## Section 4(1)(b)(vi) - Categories of documents held

Sl.no	Category of the document	Title of the document	Custodian of the document
01	"A"	<ol style="list-style-type: none"> <li>1. ಬಟವಾಡೆ ವಹಿ</li> <li>2. ಅಧಿಕಾರಿ/ನೌಕರರ ಸೇವಾಪುಸ್ತಕ</li> <li>3. ಡಿ.ಸಿ.ಬಿಲ್ ಪುಸ್ತಕ</li> <li>4. ಬಿ.ಆರ್ ಪುಸ್ತಕ</li> <li>5. ಎಸ್.ಬಿ.ಆರ್.ಪುಸ್ತಕ</li> <li>6. ತಾಂತ್ರಿಕ ಮಂಜೂರಾತಿ</li> <li>7. ಆಡಳಿತಾತ್ಮಕ ಮಂಜೂರಾತಿ</li> <li>8. ಕಾಮಗಾರಿ ಕಾರ್ಯಾದೇಶ ಪುಸ್ತಕ</li> <li>9. ವರ್ಕ್ ರಿಜಿಸ್ಟರ್</li> <li>10. ಟೆಂಡರ್ ಇ.ಎಂ.ಡಿ.ರಿಜಿಸ್ಟರ್</li> <li>11. ಅಳತೆ ಪುಸ್ತಕ</li> </ol>	
2	"B"	<ol style="list-style-type: none"> <li>1. ಆಡಿಟ್ ಪುಸ್ತಕ</li> <li>2. ಪಿರೋಪಕರಣ ಪುಸ್ತಕ</li> <li>3. ಮಾಹಿತಿ ಹಕ್ಕು ಅರ್ಜಿಗಳ ದಾಖಲೆ ಪುಸ್ತಕ</li> </ol>	
3	"D"	<ol style="list-style-type: none"> <li>1) ದಾಸ್ತಾನು ಪುಸ್ತಕ</li> <li>2) ಹಾಜರಾತಿ ಪುಸ್ತಕ</li> <li>3) ಪಿ.ಆರ್.ಪುಸ್ತಕಗಳು</li> <li>4) ನಗದು ಪುಸ್ತಕ</li> <li>5) ಟಪಾಲು ಪುಸ್ತಕ</li> </ol>	<p>ಮಾಹಿತಿ ಹಕ್ಕು ಅಧಿನಿಯಮ 2009ರ ಅನ್ವಯ ನೆರವಿ ಪ್ರತಿಯನ್ನು ಮುಖ್ಯ ಅಭಿಯಂತರು (ದಕ್ಷಿಣ) ರವರ ಕಛೇರಿಲಿಂದುಂಟು ನಿರೀಕ್ಷಿಸಿದೆ.</p>

  
 ಮುಖ್ಯ ಅಭಿಯಂತರು (ದಕ್ಷಿಣ) ರವರ ಕಛೇರಿ  
 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

✍

	6) ಸಾಂದರ್ಭಿಕರಜೆ ಮಂಜೂರಾತಿ ಪುಸ್ತಕ 7) ಚಲನವಲನ ಪುಸ್ತಕ 8) ತಡವಾಗಿ ಹಾಜರಾದ ನೌಕರರ ಮಾಹಿತಿ ಪುಸ್ತಕ 9) ಸಾರ್ವಜನಿಕ ದೂರು ದಾಖಲಾ ಪುಸ್ತಕ	
--	---	--

Section 4(1)(b)(vii)- Arrangement for consultation with, or representation by the members of the public in relation to the formulation of policy or implementation there of

Sl.no	Function /service	Arrangement for consultation with, or representation of public in relation with policy formulation	Arrangement for consultation with, or representation of public in relation with policy implementation
01	ಸಾರ್ವಜನಿಕರಿಂದ ಕಾಮಗಾರಿಗೆ ಸಂಬಂಧಿಸಿದ ದೂರು ಬಂದಲ್ಲಿ ದೂರುದಾರರೊಂದಿಗೆ ಸಮಲೋಚನೆ ನಡೆಸಿ ಅಭಿಪ್ರಾಯ ಪಡೆದು ಕ್ರಮ ತೆಗೆದುಕೊಳ್ಳುವುದು	ಸಾರ್ವಜನಿಕರಿಂದ ಕಾಮಗಾರಿಗೆ ಸಂಬಂಧಿಸಿದ ದೂರು ಬಂದಲ್ಲಿ ದೂರುದಾರರೊಂದಿಗೆ ಸಮಲೋಚನೆ ನಡೆಸಿ ಅಭಿಪ್ರಾಯ ಪಡೆದು ಕ್ರಮ ತೆಗೆದುಕೊಳ್ಳುವುದು	ಮುಖ್ಯ ಅಭಿಯಂತರರು (ದಕ್ಷಿಣ) ರವರ ಅಧಿನದಲ್ಲಿ ಬರುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಬರುವ ದೂರಿನ ಬಗ್ಗೆ ಹಾಗೂ ಇನ್ನಿತರ ಕೆಲಸ ಕಾರ್ಯಗಳ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗಿಂದಗ್ಗೆ ಸೂಚನೆ ಮತ್ತು ಆದೇಶ ನೀಡಲಾಗುತ್ತಿದೆ.

Shalubale  
ವ್ಯವಸ್ಥಾಪಕರು  
ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ


ಮಾಹಿತಿ ಸತ್ಯ ಅಧಿನಿಯಮ 2005ರ  
ಅನ್ವಯ ನವಲಿ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಲಿಂದುಂಟುಮಾಡಲಾಗಿದೆ.

Section 4(1)(b)(viii)- Boards, councils, committees and other bodies constituted as part of the public authority

Name of board, council, committee etc	Composition	Powers and functions	Whether its meetings are open to the public /whether minutes of meetings accessible for public
ಅನ್ವಯಿಸುವುದಿಲ್ಲ.	ಅನ್ವಯಿಸುವುದಿಲ್ಲ.	ಅನ್ವಯಿಸುವುದಿಲ್ಲ.	ಅನ್ವಯಿಸುವುದಿಲ್ಲ.

Section 4(1)(b)( ix)& Section 4(1)(b) (x)- Directory of officers/ employees and their monthly remuneration.

Sl. no	Name of the officers/employee	Designation	Office address/ contact number/ e-mail ID
1	ಶ್ರೀ.ಪಿ.ಪ್ರಭಾಕರ	ಮುಖ್ಯ ಅಭಿಯಂತರರು(ದಕ್ಷಿಣ)	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು- 560011
2	ಶ್ರೀ.ಶ್ರೀನಿವಾಸನ್.ಟಿ.	ಸಹಾಯಕ ಅಭಿಯಂತರರು	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು- 560011

  
 ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
 ಅನ್ವಯ ಸದರಿ ಪ್ರತಿಯನ್ನು  
 ಮುಖ್ಯ ಅಭಿಯಂತರರು (ದಕ್ಷಿಣ) ರವರ  
 ಕಛೇರಿಯಿಂದ ನೀಡಲಾಗಿದೆ.

3	ಶ್ರೀ.ಜಮೀರ್	ಸಹಾಯಕ ಅಭಿಯಂತರರು	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
4	ಶ್ರೀಮತಿ.ಶಕುಂತಲ	ವ್ಯವಸ್ಥಾಪಕರು	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
5	ಶ್ರೀಮತಿ.ದಿಲೀಪ್ ಕುಮಾರ್	ದ್ವಿ.ದ.ಸ	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
6	ಶ್ರೀಮತಿ.ಉಮಾದೇವಿ	ದ್ವಿ.ದ.ಸ	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
7	ಶ್ರೀ.ಶಿವ	ನಾ.ದ.ನೌ.	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
8	ಶ್ರೀ.ಬಸವಂತ ಎಲ್	ನಾ.ದ.ನೌ.	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
9	ಶ್ರೀ.ಗಿರೀಶ್ ಗೌಡ ಟಿ	ಟಪಾಲು ರವಾನೆಗಾರರು	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್

*(Signature)*  
ವ್ಯವಸ್ಥಾಪಕರು

ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ಸರ್ಕಾರಿ ತ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಯಿಂದ ನೀಡಲಾಗಿದೆ.


			ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011
10	ಶ್ರೀ.ನಾಗರಾಜು	ಚಾಲಕರು	ಮುಖ್ಯ ಅಭಿಯಂತರರು(ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011

Section 4(1)(b)(xi )-Budget allocated to each agency including plans, etc

Agency	Plan/ Programme/ scheme/project/ activity/purpose for which budget is allotted	Proposed expenditure as on last year	Expected outcomes	Report of disbursements made or where such details are available (website, reports, notice board)
Nil	Nil	Nil	Nil	Nil

Section 4(1)(b)(xii )-Manner of execution of subsidy programmes

- a. Information on the nature of subsidy, eligibility criteria for accessing subsidy and designation of officer competent to grant subsidy under various programmes / schemes

  
 ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
 ಅನ್ವಯ ಸರಲಿ ಪ್ರತಿಯನ್ನು  
 ಮುಖ್ಯ ಅಭಿಯಂತರರು (ದಕ್ಷಿಣ)  
 ಕಛೇರಿಯಿಂದ ನೀಡಲಾಗಿದೆ.



Sl.no	Name of programme/activity	Nature/scale of subsidy	Eligibility criteria for grant of subsidy	Designation of officer for grant of subsidy
Nil	Nil	Nil	Nil	Nil

b. Describe the manner of execution of the subsidy programme

Sl.no	Name of programme/activity	Application procedure	Sanction procedure	Disbursement procedure
Nil	Nil	Nil	Nil	Nil

Section 4(1)(b)(xiii)- particulars of recipients of concessions, permits or authorisations granted by the public authority

Sl.no	Name and address of recipient institutions	Nature/quantum of benefit granted	Date of grant	Name & designation of granting authority
Nil	Nil	Nil	Nil	Nil

Section 4(1)(b)(xiv) - information available in electronic forms

Sl.no	Electronic data	Description (site address/location where available etc)	Contents or title	Designation and address of the custodian of information (held by whom)

ಮುಖ್ಯ ಅಭಿಯಂತರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ನೆರವಿ ತ್ರತಿಯನ್ನು  
ಮುಖ್ಯ ಅಭಿಯಂತರು (ದಕ್ಷಿಣ) ರವರ  
ಕಛೇರಿ

Nil	Nil	Nil	Nil	Nil
-----	-----	-----	-----	-----

Section 4(1)(b)(xv) - Particulars of facilities available to citizens for obtaining information

Sl.no	Facility	Description (location of facility/name etc)	Details of information available
1	Nil	Nil	Nil

Section 4(1)(b)(xvi) - Names, designations and other particulars of public information officers

a. Public information officer(PIO)

b.

Sl. no	Name of the office /administrative unit	Name & designation of PIO	Office tel.no Residence tel.no Fax	E-mail
1	ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011	ಶ್ರೀ.ಪ್ರಭಾಕರ ಮುಖ್ಯ ಅಭಿಯಂತರರು (ದಕ್ಷಿಣ)	080-22975708	<a href="mailto:cesouthbbmp@gmail.com">cesouthbbmp@gmail.com</a>

c. Asst. public information officer

Sl. no	Name of the office /administrative unit	Name & designation of APIO	Office tel.no residence	E-mail
--------	---	----------------------------	----------------------------	--------

*[Signature]*  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ನವರ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಯಿಂದ ನೀಡಲಾಗಲಿ.

			tel.no Fax	
1.	ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011	ಶ್ರೀಮತಿ.ಶಕುಂತಲ ವ್ಯವಸ್ಥಾಪಕರು	080-22975708	<a href="mailto:cesouthbbmp@gmail.com">cesouthbbmp@gmail.com</a>

### C. Appellate authority

Sl.no	Name of the office /administrative unit	Name & designation of appellate authority	Office tel.no residence tel.no Fax	E-mail
1	ಜಂಟಿ ಆಯುಕ್ತರು (ದಕ್ಷಿಣ) ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 9ನೇ ಅಡ್ಡರಸ್ತೆ, 9ನೇ ಮುಖ್ಯರಸ್ತೆ, ಜಯನಗರ 2ನೇ ಬ್ಲಾಕ್, ಬೆಂಗಳೂರು-560011	ಶ್ರೀ.ಟಿ.ಹೆಚ್.ವಿಶ್ವನಾಥ್ ವಲಯ ಜಂಟಿ ಆಯುಕ್ತರು (ದಕ್ಷಿಣ)	080-22975701	<a href="mailto:jcsouth@bbmp.gov.in">jcsouth@bbmp.gov.in</a> <a href="mailto:bbmpacs@gmail.com">bbmpacs@gmail.com</a>

**Section 4(1)(b)(xvii )- Any other useful information/ information frequently asked by the public  
Please give any other information or details of publications which are of relevance or of use to the  
citizens or which are frequently asked by the public.**

*Shantak*  
ವ್ಯವಸ್ಥಾಪಕರು  
ಮುಖ್ಯ ಅಭಿಯಂತರರು (ದಕ್ಷಿಣ) ರವರ ಕಛೇರಿ  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಮಾಹಿತಿ ಹಕ್ಕು ಅಧಿನಿಯಮ 2005ರ  
ಅನ್ವಯ ನವರ ಪ್ರತಿಯನ್ನು  
ಮುಖ್ಯ ಅಭಿಯಂತರರು (ದಕ್ಷಿಣ) ರವರ  
ಕಛೇರಿಯಿಂದ ನೀಡಲಾಗಿದೆ.